

ಸೂಫಿ ಎಂಬ ಅನನ್ಯ ಶೈಶಿಯ ಹುಡುಕಾಟ

ಡಾ. ಕೆ. ಎಂ. ನರಹಾಜ್‌ ಅವೃದ್ಧಾ*

*ಸಹಾಯಕ ಪ್ರಾಧ್ಯಾಪಕರು, ಸರ್ಕಾರಿ ಪ್ರಥಮ ದಜ್ರೆ ಕಾಲೇಜು, ಗುಡಿಬಂಡ, ಜಿಕ್ಕೆಬಳ್ಳಾಮುರ ಜಿಲ್ಲೆ.

ಸಾರಾಂಶ: (Abstract)

ಸೂಫಿ ಹಾಗೂ ಅದರ ಸಾಂಸ್ಕೃತಿಕ ಪರಂಪರೆಯೇ ಶೈಶಿಯ ಹುಡುಕಾಟ. ಮನುಷ್ಯ ಮನುಷ್ಯನಲ್ಲಿ ನಿಜವಾದ ಶೈಶಿಯ ಹುಡುಕಾಟ. ಸೂಫಿ ಎಂಬುದು ಮನುಷ್ಯನ ಮನಸ್ಸಿಗೆ ಸಂಬಂಧಿಸಿದ್ದು, ಮಾನವಶಕ್ತಿ, ಮನುಷ್ಯಶಕ್ತಿ ಒಳಪಟ್ಟಿದ್ದು. ನಾನು ಎಂಬುದಕ್ಕೆ ಇಲ್ಲಿ ಸ್ಥಳವೇ ಇಲ್ಲ. ಎಲ್ಲವೂ ನೀನೇ. ಎಲ್ಲವೂ ನಿನ್ನದೆ ಎನ್ನುವ ಸಮರ್ಪಣಾಭಾವ. ಜಾತಿ, ಮತ, ಧರ್ಮ, ಗಡಿಗಳನ್ನು ಹೊರತಾದ ಒಂದು ನಿಷ್ಠಲ್ಯಾಷವಾದ ಮನುಷ್ಯ ಶೈಶಿ, ಮಾನವಶಕ್ತಿ, ಮಾನವ ಧರ್ಮಗಳ ಸಮ್ಮಿಳನವಾಗಿ ಈ ಸೂಫಿ ಪರಂಪರೆ ರೂಪ ಪಡೆದುಕೊಂಡಿದೆ.

ಮುಖ್ಯಪದಗಳು (Keywords): ಇಸ್ಲಾಂ ಧರ್ಮ, ಸೂಫಿ ಪರಂಪರೆ, ಸಾಂಸ್ಕೃತಿಕ ಇತಿಹಾಸ.

ಪೀಠಿಕೆ

ಇಸ್ಲಾಂ ಧರ್ಮದಲ್ಲಿನ ಒಂದು ಅಂಗವೇ ಸೂಫಿ. ಇಸ್ಲಾಂ ಧರ್ಮದ ಉದಯದ ನಂತರದಲ್ಲಿ ತಣ್ಣಿಗೆ ತರೆದುಕೊಂಡು ಇಡೀ ವಿಶ್ವವ್ಯಾಪಿಯಾಗಿ ಬೆಳೆದು ಬಂದುದುದೇ ಈ ಸೂಫಿ. ಇಸ್ಲಾಂ ಧರ್ಮದಲ್ಲಿನ ಹಾಗೆ ನಿಯಮಬಧ್ಯ ಮತ್ತು ಕಟ್ಟಪ್ರಣಯ ಆರಾಧನೆಯಿಲ್ಲದೆ ನಿಜದ ಪ್ರೇಮಿಯ ಅನನ್ಯ ಶೈಶಿಯೇ ಇಲ್ಲಿ ಮೈಗ್ರೋಡಿಸಿ ನಿಂತಿದೆ. ತಾನು ನಂಬಿದ ಆ ಈಶ್ವರನ ಬಗೆನ ಅನನ್ಯವಾದ ಶೈಶಿ ಇಲ್ಲಿ ಅನುರಣನವಾಗುತ್ತದೆ. ಇಲ್ಲಿ ಆಚರಣೆಗೆ ಅವಕಾಶಗಳಿರದೆ ಕೇವಲ ಅಲ್ಲಾಹನ ಬಗೆಗೆ ನಿಷ್ಠಲ್ಯಾ ಮತ್ತು ಏಕನಿಷ್ಠ ಪ್ರೇಮ ಮಾತ್ರ ಕಾಣಿಸಿಕೊಳ್ಳುತ್ತದೆ.

ಸೂಫಿ ಪಂಥವು ಭಾರತದ ಸಾಂಸ್ಕೃತಿಕ ಇತಿಹಾಸದಲ್ಲಿ ಗಂಭೀರ ಪರಿಣಾಮವನ್ನು ಉಂಟು ಮಾಡಿದೆ. ಈ ಪಂಥದ ಮೂಲ ದೃಷ್ಟಿಕೋನ ದೇಹದಂಡನೆ. ಆ ಮೂಲಕ ತಾನು ತಲುಪುವ ಗಮ್ಯವನ್ನು ಪಡೆಯುವುದು. ಅಂದರೆ ಅಲ್ಲಾಹನಲ್ಲಿ ಐಕ್ಯವಾಗುವುದು. ಆತನು ಸಿಗುವವರೆಗೆ ನಿರಂತರವಾಗಿ ಮುಡುಕಾಡುವುದು, ಆರಾಧಿಸುವುದು, ಆತನಿಗಾಗಿ ಪರಿತ್ಪಿಸುವುದು, ಬದುಕಿದ ಸಮಯದಲ್ಲಿಯೇ ಎಲ್ಲವನ್ನೂ ತೈಜಿಸಿ ಬಿಡುವುದು, ಮೋಹ ಮಾಯೆಗಳಿಂದ ಹೊರಗೆ ಬಂದು ಬಿಡುವುದು, ಜಗತ್ತಿನ ಎಲ್ಲಾ ಸುಖಗಳನ್ನು ತೈಜಿಸಿ ಎಲ್ಲಾ ಸಂಬಂಧಗಳನ್ನು ಹರಿದುಕೊಂಡು, ಬಡತನವನ್ನು ಸ್ವೀಕರಿಸಿ ಏಕಾಂತದಲ್ಲಿ ಕಲೋರ ತಪ್ಪಣ್ಯವನ್ನು ಪಾಲಿಸುವುದು ಸೂಫಿಗಳಿಗೆ ಬಹು ಇಷ್ಟವಾದಂತೆ ಕಾಣುತ್ತದೆ.

Please cite this article as: ನರಹಾಜ್‌ ಅವೃದ್ಧಾ, ಕೆ.ಎಂ. (2023). ಸೂಫಿ ಎಂಬ ಅನನ್ಯ ಶೈಶಿಯ ಹುಡುಕಾಟ. ಪ್ರತಿಬಂಧ: ಮಲ್ಲಿಡಿಶನ್‌ನಲ್ಲಿ ಕನ್ನಡ ರೀಸರ್ಚ್ ಇನ್‌ಲೋ ಆರ್ಥಿಕ ಇತಿಹಾಸ, 5(2), ಪು.ಸಂ. 22-26

“ರಾತ್ ಕೆ ಅಂಥೇರೋ ಮೆ ಅಕೇಲಾ ಬೈತ್ ಕರ್ ಆಪ್ ಕೆ ಯಾದ್ ಮೆ ರೋಲೆನಾ ಮೇರಿ ಇಬಾದತ್ ಹೈ” (ಸೂಫಿ ಕಾವ್ಯ) ಅಂದರೆ ರಾತ್ರಿಯ ಕಾಗ್ರತೆಲಿನಲ್ಲಿ ಏಕಾಂಗಿಯಾಗಿ ಕುಳಿತುಕೊಂಡು ನಿನ್ನನ್ನು ನೆನಪಿಸಿಕೊಂಡು ಅಲ್ಲವುದೇ ನನ್ನ ಪ್ರಾರ್ಥನೆ ಎನ್ನುವ ಈ ಸಾಲುಗಳು ನಿಜದ ಸೂಫಿ ಏಕಾಂತವನ್ನು ಏಕತಾನತೆಯನ್ನು ಬಯಸುತ್ತಾನೆ ಎಂದಾಯಿತು.

“ಜಾಹ್ ಪೆ ಜಾಹ್ ಪೀನೆ ಸೆ ಕ್ಕಾ ಘಾಯಿದಾ

ಖುಬಿಹೋತ್ಸಾ ಒ ಸಾರಿ ಉತ್ತರ್ ಜಾಯಿಗಿ

ತೇರಿ ನರ್ಧುಹೋಂ ಸೆ ಪೀ ಹೈ ಖುದಾ ಕೆ ಲಿಸಂ

ಉಮರ್ ಸಾರಿ ನಶೆಮೆ ಗುರ್ಧುರ್ ಜಾಯಿಗಿ.....

ಸಾಶಿ ತೇರಿ ನರ್ಧುಹೋ ಸಲಾಹುತ್ ರಹೆ...”

(ಉಸ್ತಾದ್ ನುಸ್ರತ್ ಘತೇ ಅಲಿ ಖಾನ್ ಸಾಹೇಬರ ಸೂಫಿ ಸಂಗೀತದ ಒಂದು ತುಣುಕು)

“ ಮತ್ತೆ ಮತ್ತೆ ಕುಡಿಯವುದರಿಂದ ಉಪಯೋಗವಾದರೂ ಏನಿದೆ

ಮುಂಜಾನೆಯವರೆಗೆ ಎಲ್ಲವೂ ಇಳಿದು ಹೋಗಲಿದೆ.

ನಿನ್ನ ನೋಟಗಳಿಂದ ವಾನ ಮಾಡಿದ್ದೇನೆ ಆ ದೇವರಾಣಿಗೂ

ಇದೀ ಜೀವನ ನಶೆಯಲ್ಲಿ ಕಳಿದು ಹೋಗಲಿದೆ.....

ಸಶಿ ನಿನ್ನ ನೋಟಗಳು ಕ್ಕೇಮವಾಗಿರಲಿ.....”

ಇಲ್ಲಿ ಸೀಸೆಯಲ್ಲಿನ ನಶೆ ಹೆಚ್ಚು ಕೆಮ್ಮೆ ಸ್ವಲ್ಪ ಹೊತ್ತಿನಲ್ಲಿಯೇ ಇಳಿದುಹೋಗಲಿದೆ. ಆದರೆ ನಿನ್ನನ್ನು (ಅಲ್ಲಾಹನನ್ನು) ಕುಡಿದ್ದೇನೆ. ಒಮ್ಮೆ ಮಾತ್ರ ನಿನ್ನನ್ನು ದರ್ಶನ ಮಾಡಿದ್ದೇನೆ. ಆ ಸೌಂದರ್ಯದ ನಶೆಯಲ್ಲಿಯೇ ಜೀವನವೆಲ್ಲವೂ ನಾನು ಕಳಿದುಬಿಡುತ್ತೇನೆ ಎನ್ನುವ ಉತ್ತರ ಉನ್ನಾದತೆ ಇಲ್ಲಿ ಪ್ರಮುಖವಾಗಿ ನಿಲ್ಲಿತ್ತದೆ. ಇಲ್ಲಿ ನಮಾಜ್, ರೋಜಾ, ಜಿಕ್ರ್ ಮೊದಲಾದವುಗಳ ಉಲ್ಲೇಖವಿಲ್ಲ, ಅದನ್ನು ಮಾಡಿ ನಾನು ಸ್ವರ್ಗ ಸಾಧಿಸುತ್ತೇನೆ ಎಂಬ ಭಾವವಿಲ್ಲ, ನರಕ್ಕೆ ಹೆದರಿ ನಾನು ನಮಾಜು ಮಾಡುತ್ತೇನೆ ಎನ್ನುವ ಪ್ರಾರ್ಥನೆಯೂ ಇಲ್ಲ, ಇಲ್ಲಿ ಇರುವುದು ಕೇವಲ ಮತ್ತು ಕೇವಲ ಅಲ್ಲಾಹನ ಬಗೆಗಿನ ಪ್ರೀತಿ ಮಾತ್ರ. ಆ ಪ್ರೀತಿಯನ್ನು ಪಡೆದುಕೊಳ್ಳಲು ಆತ ತನ್ನ ಎಲ್ಲವನ್ನೂ ಕಳಿದುಕೊಳ್ಳುತ್ತಾನೆ. ಏಕಾಂಗಿತನವನ್ನು ಅಪ್ಪಿಕೊಳ್ಳುತ್ತಾನೆ. ಇಹ ಮತ್ತು ಪರ ಎರಡರಲ್ಲಿಯೂ ನಂಬಿಕೆ ಮತ್ತು ವಿಶ್ವಾಸವಿರುವುದಿಲ್ಲ, ಆತನಿಗೆ ಕಾಣಿಸುವುದು ಕೇವಲ ಕಾಣಿಸುವುದು ಅಲ್ಲಾಹನ ಮಾತ್ರ. ಅದಕ್ಕಾಗಿಯೇ ಆತನು ಆತನ ಅನನ್ಯ ಪ್ರೇಮವನ್ನು ಪಡೆಯಲು ಸುತ್ತಾಡುತ್ತಿರ್ಲೇ ಇರುತ್ತಾನೆ, ಅಲೆದಾಡುತ್ತಿರ್ಲೇ ಇರುತ್ತಾನೆ. ಹುಡುಕುತ್ತಿರ್ಲೇ ಇರುತ್ತಾನೆ.

“ಅಗ್ರ ತುಹ್ ಕಹೋ ತೋ ಹೈ ಮೈ ಖುದ್ ಕು ಭುಲಾದು

ತುಹೈ ಭೂಲ್ ಜಾನ್ ಕೆ ತಾಶಿತ್ ನಹಿ” (ನುಸ್ರತ್ ಘತೇ ಅಲಿ ಖಾನ್ ಅವರ ಘರ್ಯುಲ್)

ನೀನು ನುಡಿದರೆ ನನ್ನನ್ನೇ ನಾನು ಮರೆತುಬಿಡುತ್ತೇನೆ

ಆದರೆ ನಿನ್ನ ಮರೆತು ಹೋಗುವ ಶಕ್ತಿ ನನಗಿಲ್ಲ.....

ಇದು ಸೂಫಿಯ ನಿಜ ತತ್ವವಾಗಿದೆ. ಅತನು ಸಂಪರ್ಕವಾಗಿ ತನ್ನನ್ನ ತಾನು ಮರೆತು ಹೋಗಲು ಸಿದ್ಧವಾಗುತ್ತಾನೆ. ಸಿದ್ಧವಾಗುವುದು ಇರಲೆ ಮರತೇ ಹೋಗುತ್ತಾನೆ. ತನ್ನನ್ನ ಸಂಪರ್ಕವಾಗಿ ತಾನು ಯಾರೆಂದು ಕರೆದುಕೊಳ್ಳುವಪ್ಪರ ಮಟ್ಟಿಗೆ ಮರೆತು ಹೋಗುತ್ತಾನೆ. ತನ್ನಲ್ಲಿ ತನ್ನನ್ನ ಮಡುಕುವಪ್ಪರ ಮಟ್ಟಿಗೆ ಮರೆತು ಹೋಗುತ್ತಾನೆ.

ಹಮ್ಮ ಸೇ ಪೂರ್ಣೋ ಮೊಹೋಭೃತ್ ಕಿ ದೀಪಾನಗಿ
 ಓ ಪತಾ ಪಂಭಾ ತೇ ಧೇ ಪತಾ ಶೆಸಿ ಕಾ ಕಷ್ಟಿ
 ಲಾ ಪತಾ ಹೋಗಯೆ ದೇಶತೆ ದೇಶತೆ
 ಏ ಹಯ್ ದುಸಿಯಾ ಯಹಾ ಕಿತನೆ ಧೈ ಎಹ್ ವಫಾ
 ಬೇ ವಫಾ ಹೋಗಯೆ ದೇಶತೆ ದೇಶತೆ"

“ನನ್ನನ್ನ ಕೇಳು ಪ್ರೀತಿಯ ಹುಚ್ಚು ಏನೆಂದು
 ಹಿಂದೆ ಅವರು ಕಾಣಿಯಾದವರ ಬಗ್ಗೆ ಕೇಳುತ್ತಿದ್ದರು
 ಆದರೆ ಅವರೇ ಕಾಣಿಯಾಗಿ ಹೋದರು ನೋಡುತ್ತಾ ನೋಡುತ್ತಾ.
 ಇದು ಪ್ರಪಂಚ ಇಲ್ಲಿ ಎಲ್ಲರೂ ವಿಧೇಯರ
 ಆದರೆ ಅವಿಧೇಯರಾಗಿ ಹೋದರು ನೋಡುತ್ತಾ ನೋಡುತ್ತಾ”

ಆಧ್ಯಾತ್ಮಿಕ ಜೀವನ ಪ್ರಗತಿಯನ್ನ ಸೂಫಿ ಪಂಥದಲ್ಲಿ ‘ಮಾರ್ಗ’ ಎನ್ನುತ್ತಾರೆ. ಹಾಗೆಯೇ ಆ ಪ್ರಯಾಣಿಕನನ್ನು ‘ಸಾಲಿಖ್’ ಎನ್ನುತ್ತಾರೆ. ‘ಸಾಲಿಖ್’ಗೆ ಪರಮೇಶ್ವರನ ಚಾಳನ ಅಂದರೆ ‘ಮಾರಿಫತ್’ ಮುಖ್ಯವಾಗುತ್ತದೆ. ಆ ಮಾರಿಫತ್ ಪಡೆಯಲು ಸೂಫಿಯಾದವನು ಬೇರೆ ಬೇರೆ ಆಧ್ಯಾತ್ಮಿಕ ಸ್ಥಾನಗಳಿಂದ ಮುನ್ನಡೆಯಬೇಕಾಗುತ್ತದೆ. ಆ ಬೇರೆ ಬೇರೆ ಸ್ಥಾನಗಳೇ ‘ಮುಖಾಮಾತ್’. ಈ ‘ಮುಖಾಮಾತ್’ಗಳಿಂದ ಸೂಫಿ ಸಾಗುತ್ತಾ ಸಾಗುತ್ತಾ ಅಲ್ಲಾಹನ ನಿಷ್ಕಲ್ಪ ಪ್ರೀತಿಯ ಗಳಿಕೆಯಲ್ಲಿ ಕಡೆಗೆ ತನ್ನನ್ನೇ ತಾನು ಮರೆತು ಹೋಗಿ, ಸೂರಗಿ ಹೋಗಿ ಕಡೆಗೆ ಆತನಲ್ಲಿ ಕರಗಿ ಹೋಗುವ ಅನನ್ಯ ಪ್ರಕ್ರಿಯೆಯನ್ನು ‘ಫನಾಫಿಲಾ’ ಎಂದು ಕರೆಯಲಾಗುತ್ತದೆ.

ಓಗೆ ‘ಸಾಲಿಖ್’ ವಿವಿಧ ‘ಮುಖಾಮಾತ್’ಗಳ ಮೂಲಕ ಸಾಗಿ ‘ಮಾರಿಫತ್’ ಪಡೆದು ಕಡೆಗೆ ಆ ಪರಮೇಶ್ವರನಲ್ಲಿ ಲೀನವಾಗುವ ‘ಫನಾಫಿಲಾ’ ಆಗುವವರೆಗಿನ ಏಳು ಅವಸ್ಥೆಗಳಲ್ಲಿ ಬಹಳ ಮುಖ್ಯವಾದುದು ‘ಇಷ್ಟ್’ ಎಂದರೆ ಪ್ರೀತಿ. ಇಲ್ಲಿ ಪರಮೇಶ್ವರನ ಕೃಪೆಯಿಂದ ಆತ್ಮಕ್ಕೆ ಪರಮೇಶ್ವರನ ವಿಷಯದಲ್ಲಿ ಬಹಳವಾಗಿ ಆಕರ್ಷಣೆಯು ಉಂಟಾಗುತ್ತಿರುತ್ತದೆ. ಈ ಆಕರ್ಷಣೆಯನ್ನು ಆ ಸೂಫಿಯು ಮತ್ತೆ ಮತ್ತೆ ನೋಡಲು ಬಯಸುತ್ತಿರುತ್ತಾನೆ. ಆತನ ಆ ಪ್ರಕಾಶಮಾನವನ್ನು ನೋಡುವ ತವಕ, ನೋಡುವ ಹಂಬಲ ದಿನದಿಂದ ದಿನಕ್ಕೆ ಆತನಲ್ಲಿ ಉನ್ನಾದದ ಸ್ಥಿತಿಯತ್ತ ಕೊಂಡೊಯುತ್ತದೆ. ಆತನ ಆ ಪ್ರಕಾಶಮಾನವನ್ನು ಪದೇ ಪದೇ ನೋಡಲು ಹಂಬಲಿಸುವ ಆ ಸೂಫಿಯು ಅದಕ್ಕಾಗಿ ನಿರಂತರ ಮಡುಕಾಟವನ್ನು ಮಡುತ್ತಾನೆ. ನಿರಂತರವಾಗಿ ನಡೆಯುತ್ತಲೇ ಇರುತ್ತಾನೆ. ಆ ಪ್ರೀತಿಯನ್ನು ಪಡೆಯಲು ಕಡೆಗೆ ತನ್ನನ್ನೇ ತಾನು ಮರೆತುಬಿಡುತ್ತಾನೆ, ದೃಷ್ಟಿಕೆ ವ್ಯವೋಹ, ದೇಹದ ಮೇಲಿನ ವ್ಯಾವೋಹ, ದೃಷ್ಟಿಕೆ ಸೌಂದರ್ಯ, ತನ್ನನ್ನು

ಸುಂದರವಾಗಿಸಿಕೊಳ್ಳುವ ಪ್ರಕ್ರಿಯೆ, ಉತ್ತಮನಾಗಿ ಕಾರ್ಣಿಸಿಕೊಳ್ಳುವ ಸ್ಥಿತಿ ಎಲ್ಲವನ್ನೂ ಮರೆಯುತ್ತಾನೆ. ಹುಣ್ಣನಂತಾಗುತ್ತಾನೆ, ಅಲೆದಾಡುತ್ತಾನೆ, ಹಡುಕುತ್ತಾನೆ. ಆತನಿಗೆ ಬೇಕಿರುವುದು, ನೋಡಬೇಕಿರುವುದು, ಕಾಣಬೇಕಿರುವುದು ಕೇವಲ ಮತ್ತು ಕೇವಲ ಆ ಪರಮೇಶ್ವರನ ದಿವ್ಯ ಸ್ವರೂಪ ಮಾತ್ರ. ಅದಕ್ಕಾಗಿಯೇ ಈ ಹೋರಾಟ, ಈ ಓಡಾಟ. ಇದರ ಹಿಂದೆಯೇ ಆತ ನಡೆಯುತ್ತಾ ನಡೆಯುತ್ತಾ ಕಡೆಗೆ ತನ್ನನ್ನೇ ಇಲ್ಲವಾಗಿಸುತ್ತಾನೆ.

“ಈನ್ ಕಿ ನರಭರೋನೇ ಕೂಢ್ರ್ ಐಂ ಜಾದೂ ಕಿಯಾ
ಲುಟ್ ಗಯೆ ಹಮ್ ಹೋ ಹೆಚಲಿ ಮುಲಾಖಾತ್ ಮೆ”
ಅವರ ನೋಟಗಳು ಎಂತಹಾ ಜಾಡು ಮಾಡಿದವು
ನಾನು ಬರಿದಾಗಿ ಹೋದೆ ಮೋದಲ ಭೇಟಿಯಲ್ಲಿಯೇ.....

ಪರಮೇಶ್ವರನ ಆ ಒಂದೇ ಒಂದು ನೋಟ ಅದರಲ್ಲಿಯೂ ಮೋದಲ ನೋಟ ಸೂಫಿಯನ್ನು ಇನ್ನಿಲ್ಲವಾಗಿಸುತ್ತದೆ. ಆತ ಎಲ್ಲವನ್ನು ಆ ಮೋದಲ ನೋಟಕ್ಕೆ ಕಳೆದುಕೊಳ್ಳುತ್ತಾನೆ. ‘ಇಷ್ಟ್’ ನಿಂದ ತುಸು ಮುಂದೆ ಹೋಗಿ ‘ವಜ್ದೆ’ ಅಂದರೆ ಉನಾನವಸ್ಥೆಗೆ ತಲುಪುತ್ತಾನೆ. ಇಲ್ಲಿ ಪರಮಾತ್ಮನ ಧ್ಯಾನದಿಂದ ಭಕ್ತನಲ್ಲಿ ಉನಾದದ ಅವಸ್ಥೆಯು ಪ್ರಾಪ್ತವಾಗುತ್ತದೆ. ಈ ನೆಲೆಯಲ್ಲಿ ಇಂತಹಾ ಅವಸ್ಥೆಯನ್ನು ಪ್ರಾಪ್ತಗೊಳಿಸಿಕೊಳ್ಳುವುದಕ್ಕಾಗಿ ಸೂಫಿಯು ಧ್ಯಾನ ಧಾರಣೆ ಮೋದಲಾದವುಗಳನ್ನು ಮಾಡುತ್ತಿರುತ್ತಾನೆ. ಮೈಲಿನಿಕೋಲ್ಸನ್‌ರ ಅಭಿಪ್ರಾಯದಂತೆ ಸೂಫಿಸಂನ ಮೂಲ ಇರುವುದು ಒಂದು ತತ್ವದ ಮೇಲೆಯೇ. ಅದಂದರೆ ಆತ್ಮದ ಅರಿವು ಇಲ್ಲವಾಗುವುದು ಮತ್ತು ಅನಂತರ ಪರಮೇಶ್ವರನ ಸಾಕ್ಷಾತ್ವರವಾಗುವುದು. ಉನ್ನವಾಸ್ಥೆಯಿಂದ ಆತಕ್ಕೆ ಪರಮಾತ್ಮನ ಸಂಬಂಧವು ಸಾಧ್ಯವಾಗುತ್ತದೆ.

“ಸತಾ ತೆ ಹೋ ದಿನ್ ರಾತ್ ಜಿಸ್ ತರಹಾ ಮುರ್ಧ್ ಕು
ಕೆಸಿ ಘೈರ್ ಕು ಯೂ ಸತಾಕರ್ ಹೋ ದೇಖೋ”
ಕಾಡಿಸುತ್ತೀರ್ಯಾ ಹಗಲು ಮತ್ತು ರಾತ್ರಿ ನನಗೆ
ಯಾರಾದರು ಇತರನಿಗೆ ಕಾಡಿಸು ನೋಡು.....

ಸೂಫಿ ಮತ್ತು ಅಲ್ಲಾಹುವಿನ ನಡುವಿನ ಆತ್ಮ ಸಂಬಂಧಗಳು ಗಟ್ಟಿಯಾಗುತ್ತಾ ಹೋಗುತ್ತವೆ. ಸೂಫಿ ಅಲ್ಲಾಹುವಿನೊಂದಿಗೆ ಮನಸ್ಸು ಬಿಂಬಿ ಮಾತನಾಡುತ್ತಾನೆ. ತನ್ನಲ್ಲವನ್ನೂ ಆತನಿಗಾಗಿ ಸಮರ್ಪಿಸಿಕೊಂಡ ಆತ ಈಗ ತನ್ನ ಈಶ್ವರನೊಂದಿಗೆ ಮುಕ್ತವಾಗಿ ಮಾತನಾಡುತ್ತಾನೆ. ಆ ಪ್ರಕಾಶ ಮತ್ತೆ ಮತ್ತೆ ನೋಡುವ ತವಕದಲ್ಲಿ ದರ್ಶನ ಪ್ರಕಟಗೊಳ್ಳದ ಬಗೆಗೆ ಬೇಸರಿಸಿಕೊಳ್ಳುತ್ತಾನೆ, ಮುನಿಸಿಕೊಳ್ಳುತ್ತಾನೆ. ನಾನು ನಿನ್ನವನು. ನನಗೇ ಈ ರೀತಿ ಕಾಡಿಸುತ್ತಿದ್ದೀರ್ಯ. ಹೌದು ಬಿಡು, ನಾನು ನಿನ್ನವನಾಗಿದ್ದರಿಂದಲೇ ನೀನು ನನ್ನನ್ನು ಕಾಡಿಸುತ್ತಿದ್ದೀರ್ಯ. ಆದರೆ ಪರಿಗೆ ಹೀಗೆ ಮಾಡುತ್ತೀರ್ಯ ಎನ್ನುವುದರ ಮೂಲಕ ಶಾನು ಆತನಿಗೆ ಎಷ್ಟು ಹತ್ತಿರ ಎಂದು ಹೋರಿಸುತ್ತಾನೆ.

ಮತ್ತು ಪಶ್ಚಿಮತ್ತಾನೆ,
 “ಸೋಚ್ ತಾ ಹಂ ಈ ರೆಡನೆ ಮಾಸೋಮ್ ಧೇ
 ಕ್ಕಾಸೆ ಕ್ಕಾ ಹೋಗಯೆ ದೇವತೆ ದೇವತೆ”
 ಯೋಚಿಸುತ್ತೇನೆ ಅವರು ಎಷ್ಟು ಮುಗ್ದರಾಗಿದ್ದರು
 ಹೇಗಿದ್ದವರು ಹೇಗಾದರು ಸೋಡುತ್ತಾ ನೋಡುತ್ತಾ.....

ನಾನು ನಿನ್ನನ್ನು ತುಂಬಾ ಮುಗ್ದ ಎಂದುಕೊಂಡ್ದೆ. ಆದರೆ ನೀನು ಹೇಗಿದ್ದವನು ಹೇಗಾಗಿ ಹೋದೆನ್ನುವ ಈ ಮಾತುಗಳು ಸೂಫಿಗಳ ಆಂತರ್ಯವನ್ನು ಬಿಚ್ಚಿದುತ್ತಾ ಹೋಗುತ್ತದೆ. ತನ್ನ ಪ್ರೀತಿ ದಕ್ಕಲಿಲ್ಲ ಎಂದಾಗ ಸಹಜವಾಗಿ ಮೂಡಿ ಬರುವ ಮುನಿಸು ಕಾಣಿಸಿಕೊಳ್ಳುತ್ತದೆ. ಆದರೆ ಆ ಮುನಿಸು ತೀರಾ ಕೆಡಿಮೆ ಹೋತ್ತು ಮಾತ್ರ. ಮತ್ತೆ ತನ್ನ ಪ್ರೀತಿಯ ಹುಡುಕಾಟದಲ್ಲಿ ಆ ಸೂಫಿ ಮುಳಗುತ್ತಾನೆ. ಕೇವಲ ಮತ್ತು ಕೇವಲ ಪರಮಾತ್ಮನೋಭ್ವನಿಗೇ ಶರಣಾಗುತ್ತಾನೆ. ಆತನ ಗುಣಗಾನ ಮಾಡುತ್ತಾನೆ. ಅದೋಂದೇ ಏಕ ಮೇವ ಸತ್ಯ ಎನ್ನುತ್ತಾನೆ. ಪರಮಾತ್ಮನಲ್ಲದೆ ಬೇರೊಂದರ ಮೇಲೆ ನಿಷ್ಪೇ ಹೊಂದದಂತಾಗುತ್ತಾನೆ. ಆತನ ಹುಡುಕಾಟ ನಿರಂತರವಾಗುತ್ತದೆ.

ಅಂತಿಮವಾಗಿ ಆತ

“ಮುಜ್ಜೆ ಏಕ್ ದಫಾ ಅಪನಾ ಕೆಹೆಕೆ ಘಕಾದೋ
 ಬಸ್ ಇಸ್ತ್ರೇ ಸಿವಾ ಜೊಯಿ ಹಸ್ತತ್ರಾ ನಹೀಲ್”

ನಿನ್ನನ್ನು ಒಂದು ಬಾರಿ ನಿನ್ನವನೆಂದು ಕರೆದು ಬಿಡು
 ಇದ್ದಕ್ಕೆಂತ ಮಿಗಿಲಾದ ಆಸೆ ಮತ್ತೊಂದು ಇಲ್ಲ.”.....

ಇಲ್ಲಿ ಕೇವಲ ಒಂದು ಆಸೆ ಒಂದೇ ಒಂದು ಆಸೆ ವ್ಯಕ್ತವಾಗುತ್ತದೆ. ಅದೆಂದರೆ ‘ನಾನು ನೀನಾನುಗುವುದು’ ಅಂದರೆ ‘ನೀನೆಂಬ ನಾನಾಗುವುದು’ ನಿನ್ನಲ್ಲಿ ನಾನಾಗುವುದು. ನಿನ್ನಲ್ಲಿ ಲೀನವಾಗುವುದು. ಅದುವೇ ‘ಫ್ನಾ’. ಅಲ್ಲಾಹುವಿನಲ್ಲಿ ಲೀನವಾಗುವುದು. ಮಿಲನದ ಸ್ಥಿತಿಯಲ್ಲಿ ಭಕ್ತನ ಹೃದಯವು ಸಮಾಧಾನದಿಂದ ಪರಿಮೋಣತೆಯನ್ನು ಸಾಧಿಸುವುದು. ಪರಿಮೋಣತ್ವವನ್ನು ಸಾಧಿಸುವುದು. ಆ ಮೂಲಕ ತನ್ನ ಪ್ರೀತಿಯನ್ನು ಸಾಧಿಸಿಕೊಳ್ಳುವುದು.

ಪರಾಮರ್ಶನ/ಆಕರ್ಷಣೆ ಗ್ರಂಥಗಳು

- ಗುರುರಾಜ ಕರಜಗಿ. (2018). ಸೂಫಿ. ವಸಂತ ಪ್ರಕಾಶನ, ಬೆಂಗಳೂರು.
- ಘಕೀರ್ ಮಹಮ್ಮದ್ ಕಟ್ಟಾಡಿ. (2017). ಉತ್ತರ ಕನಾಂಟಕದ ಸೂಫಿ ಸಂತರು. ನ್ಯಾಷನಲ್ ಬುಕ್ ಟ್ರಸ್ಟ್ ಆಫ್ ಇಂಡಿಯಾ, ನವದೆಹಲಿ.
- ಘಕೀರ್ ಮಹಮ್ಮದ್ ಕಟ್ಟಾಡಿ. (2010). ಸೂಫಿ ಸಂತರು. ಅಂಕಿತ ಮಸ್ತಕ, ಬೆಂಗಳೂರು.
- ರಹಮತ್ ತರೀಕೆರೆ. (2011). ಕನಾಂಟಕದ ಸೂಫಿಗಳು. ಅಭಿನವ ಪ್ರಕಾಶನ, ಬೆಂಗಳೂರು.
- ವಿಶ್ವಲರಾವ್ ಓ ಗಾಯಕ್ಕೂಡ. (2004). ಸೂಫಿ ಸಂಪ್ರದಾಯ ತತ್ವಜ್ಞಾನ ಮತ್ತು ಕಾರ್ಯ (ಅನು, ಸೇತು ಮಾಥವ್ ರಾವ್ ಪಾಠಿ). ಕನ್ನಡ ಪುಸ್ತಕ ಪಾಠಿಕಾರ.